



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೨೫, ಮಾರ್ಚ್, ೨೦೨೫(ಚೈತ್ರ, ೦೪, ಶಕವರ್ಷ, ೧೯೪೭) BENGALURU, TUESDAY, 25, MARCH, 2025 (CHAITHRA, 04, SHAKAVARSHA, 1947)	ನಂ. ೧೯೨ No. 192
------------------------	---	--------------------

PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 05 SHASANA 2025, BENGALURU, DATED:25.03.2025

The Karnataka Money Lenders (Amendment) Bill, 2025 ಇದಕ್ಕೆ 2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 16 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 16 OF 2025

(First Published in the Karnataka Gazette Extra-ordinary on the 25th day of March, 2025)

THE KARNATAKA MONEY LENDERS (AMENDMENT) ACT, 2024

(Received the assent of the Governor on the 24th day of March, 2025)

An Act further to amend the Karnataka Money Lenders Act, 1961.

Whereas, it is expedient further to amend the Karnataka Money Lenders Act, 1961 (Karnataka Act 12 of 1962) for the purposes hereinafter appearing;

Be it enacted by the Karnataka State Legislature in the seventy sixth year of the Republic of India as follows:-

1. Short title and commencement.- (1) This Act may be called the Karnataka Money Lenders (Amendment) Act, 2025.

(2) It shall come into force at once.

2. Amendment of section 10.- In section 10 of the Karnataka Money Lenders Act, 1961 (Karnataka Act 12 of 1962) (herein after referred to as the

Principal Act) for the words “five years” the words “three years” shall be substituted.

3. Amendment of section 15.- In section 15 of Principal Act, after sub-section (3), the following sub-sections shall be inserted, namely:-

“(4) The Group B Officer of Revenue Department or Rural Development and Panchayath Raj Department or Urban Development Department or Town Planning Department or Woman and Child Development Department or Social Welfare Department or Minority Welfare Department or Tribal Welfare Department or Backward Classes Welfare Department shall report if any person is in contravention of the provisions of this Act and the Karnataka Prohibition of Charging Exorbitant Interest Act, 2004 (Karnataka Act 14 of 2004) to the concerned Registrar, Assistant Registrar or any Officer authorized by the State Government, in this behalf.

(5) The Registrar, the Assistant Registrar or any Officer authorized may on his own motion or on the report submitted by the Officers referred in sub-section (1), shall take action under the provisions of this Act.”

4. Insertion of new sections 15 A and 15 B.- After section 15 of the Principal Act, the following new sections shall be inserted, namely:-

“15-A. Settlement of disputes by Ombudsperson.- The Government shall by notification appoint an Ombudsperson who can act as a mediator between the borrower or lender, for settling the disputes. The procedure and guidelines for the settlement and mediation shall be in the manner as may be prescribed.

15-B. Grievances Redressal Forum.- The Government shall establish suitable grievance mechanism. The procedure and guidelines for grievance mechanism shall be in the manner as may be prescribed.”

5. Amendment of section 37.- In section 37 of the Principal Act, in sub-section (2),-

(a) for the words “six months”, the words “ten years”, shall be substituted; and

(b) for the words “one thousand”, the words “five lakh”, shall be substituted.

6. Amendment of section 38.- In section 38 of the Principal Act,-

-
- (a) for the words “one year”, the words “ten years”, shall be substituted; and
 - (b) for the words “fifty thousand”, the words “five lakh”, shall be substituted.

7. Insertion of section 38A.- After section 38 of the Principal Act, the following shall be inserted, namely,-

“38A. Prohibition of using coercive action.- (1) No person shall charge exorbitant interest on any loan advanced by him.

(2) Money Lender shall not use any coercive action either by himself or by his agents or by his family members for recovery of money from the debtor and any form of coercive recovery shall be liable for punishment under the provisions of this Act and empower the Registering Authority to suspend or cancel the Registration of such Money Lender as provided under the provisions of this Act.

Explanation: For the purposes of this section, "coercive Action" by a Money Lender against the debtors include the following, namely:-

- (i) exerting pressure or obstructing or using violence to or insulting or intimidating the debtor or his/her family members, or
- (ii) persistently following the debtor, his/her family member from place to place or interfering with any property owned or used by him/her or depriving him/her of, or hindering him/her in the use of any such property, or
- (iii) frequenting the house or other place where the debtor resides or works, or carries on business, or happens to be, with an intension of taking coercive action, or
- (iv) using the service of private or outsource or external agencies, criminal background to negotiate/urging the debtor to make payment using coercive and undue influence, or
- (v) Seeking to take forcibly any document from the debtor which entitles the debtor to a benefit under any Government programme.”

8. Amendment of section 39.- In section 39 of the Principal Act,-

- (a) in clause (a),-

(i) for the words “with simple imprisonment which may extend to one year”, the words “with imprisonment which may extend to three years”, shall be substituted; and

(ii) for the words “fifty thousand rupees”, the words “three lakh”, shall be substituted.

(b) in clause (b),-

(i) for the words “with simple imprisonment which may extend to two years”, the words “with imprisonment which may extend to ten years”, shall be substituted; and

(ii) for the words “one lakh rupees”, the words “five lakh rupees”, shall be substituted.

By Order and in the name of
the Governor of Karnataka,

(G. SRIDHAR)

Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 05 ಶಾಸನ 2025, ಬೆಂಗಳೂರು, ದಿನಾಂಕ:25.03.2025.

Kannada language under section 6 of the Kannada Language Comprehensive Development Act, 2022 (Karnataka Act 13 of 2023)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Money Lenders (Amendment) Act, 2025 (Karnataka Act No. 16 of 2025) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 16

(2025 ರ ಮಾರ್ಚ್ ತಿಂಗಳ 25ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಅಧಿನಿಯಮ, 2025

(2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961 (1962ರ ಕರ್ನಾಟಕ ಅಧಿನಿಯಮ 12)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.

2. ಪ್ರಕರಣ 10ರ ತಿದ್ದುಪಡಿ.- ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961 (1962ರ ಕರ್ನಾಟಕ ಅಧಿನಿಯಮ 12)ರ (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಕರೆಯಲಾಗಿದೆ) 10ನೇ ಪ್ರಕರಣದಲ್ಲಿ "ಐದು ವರ್ಷಗಳ" ಎಂಬ ಪದಗಳ ಬದಲಿಗೆ "ಮೂರು ವರ್ಷಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

3. ಪ್ರಕರಣ 15ರ ತಿದ್ದುಪಡಿ.- ಮೂಲ ಅಧಿನಿಯಮದ 15ನೇ ಪ್ರಕರಣದ (3)ನೇ ಉಪ-ಪ್ರಕರಣದ ತರುವಾಯ ಈ ಮುಂದಿನ ಉಪ-ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

"(4) ಈ ಅಧಿನಿಯಮದ ಮತ್ತು ಕರ್ನಾಟಕ ಮಿತೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಅಧಿನಿಯಮ, 2004 (2004ರ ಕರ್ನಾಟಕ ಅಧಿನಿಯಮ 14)ರ ಉಪಬಂಧಗಳನ್ನು ಯಾರೇ ವ್ಯಕ್ತಿಯು ಉಲ್ಲಂಘಿಸಿದರೆ, ಕಂದಾಯ ಇಲಾಖೆ ಅಥವಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಥವಾ ನಗರಾಭಿವೃದ್ಧಿ ಇಲಾಖೆ ಅಥವಾ ನಗರ ಯೋಜನಾ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಥವಾ ಸಮಾಜ ಕಲ್ಯಾಣ ಇಲಾಖೆ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ಬುಡಕಟ್ಟು ಕಲ್ಯಾಣ ಇಲಾಖೆ ಅಥವಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಗ್ರೂಪ್ ಬಿ ಅಧಿಕಾರಿಯು ಸಂಬಂಧಪಟ್ಟ ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಅಥವಾ ಈ ಕುರಿತು ರಾಜ್ಯ ಸರ್ಕಾರವು ಅಧಿಕೃತಗೊಳಿಸಿದ ಯಾರೇ ಅಧಿಕಾರಿಗೆ ವರದಿ ಮಾಡತಕ್ಕದ್ದು.

(5) ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಅಥವಾ ಅಧಿಕೃತಗೊಳಿಸಿದ ಯಾರೇ ಅಧಿಕಾರಿಯು ಆತನ ಸ್ವಂತ ಪ್ರಸ್ತಾವ ಅಥವಾ ಉಪಪ್ರಕರಣ (1)ರಲ್ಲಿ ಉಲ್ಲೇಖಿಸಿದ ಅಧಿಕಾರಿಗಳು ಸಲ್ಲಿಸಿದ ವರದಿಯ ಮೇರೆಗೆ, ಈ ಅಧಿನಿಯಮದ ಉಪಬಂಧಗಳಡಿ ಕ್ರಮವನ್ನು ಕೈಗೊಳ್ಳತಕ್ಕದ್ದು."

4. 15ಎ ಮತ್ತು 15ಬಿ ಹೊಸ ಪ್ರಕರಣಗಳ ಸೇರ್ಪಡೆ.- ಮೂಲ ಅಧಿನಿಯಮದ 15ನೇ ಪ್ರಕರಣದ ತರುವಾಯ ಈ ಮುಂದಿನ ಹೊಸ ಪ್ರಕರಣಗಳನ್ನು ಸೇರಿಸತಕ್ಕದ್ದು, ಎಂದರೆ:-

"15ಎ. ಒಂಬುಡ್ಸ್‌ಮನ್ ಮೂಲಕ ವಿವಾದಗಳ ಇತ್ಯರ್ಥಪಡಿಸುವಿಕೆ.- ವಿವಾದಗಳನ್ನು ಇತ್ಯರ್ಥಪಡಿಸುವುದಕ್ಕಾಗಿ, ಸಾಲಗಾರ ಅಥವಾ ಲೇವಾದೇವಿದಾರನ ನಡುವೆ ಮಧ್ಯಸ್ಥಗಾರನಾಗಿ ಕಾರ್ಯನಿರ್ವಹಿಸಲು ಸರ್ಕಾರವು ಅಧಿಸೂಚನೆಯ ಮೂಲಕ

ಒಂಬುಡ್ಸ್‌ಪರ್ಸನ್‌ನನ್ನು ನೇಮಕ ಮಾಡತಕ್ಕದ್ದು. ಇತ್ಯರ್ಥ ಮತ್ತು ಮಧ್ಯಸ್ಥಿಕೆಯ ಕಾರ್ಯವಿಧಾನ ಮತ್ತು ಮಾರ್ಗಸೂಚಿಗಳು ನಿಯಮಿಸಬಹುದಾದಂಥ ವಿಧಾನದಲ್ಲಿರತಕ್ಕದ್ದು.

15ಬಿ. ಕುಂದುಕೊರತೆಗಳ ನಿವಾರಣಾ ವೇದಿಕೆ.- ಸರ್ಕಾರವು ಸೂಕ್ತವಾದ ಕುಂದುಕೊರತೆ ನಿವಾರಣಾ ಕಾರ್ಯವ್ಯವಸ್ಥೆಯನ್ನು ಸ್ಥಾಪಿಸತಕ್ಕದ್ದು. ಕುಂದುಕೊರತೆ ನಿವಾರಣಾ ಕಾರ್ಯವ್ಯವಸ್ಥೆಯ ಕಾರ್ಯವಿಧಾನ ಮತ್ತು ಮಾರ್ಗಸೂಚಿಗಳು ನಿಯಮಿಸಬಹುದಾದಂಥ ವಿಧಾನದಲ್ಲಿರತಕ್ಕದ್ದು."

5. ಪ್ರಕರಣ 37ರ ತಿದ್ದುಪಡಿ.- (1) ಮೂಲ ಅಧಿನಿಯಮದ 37ನೇ ಪ್ರಕರಣದ (2)ನೇ ಉಪ-ಪ್ರಕರಣದಲ್ಲಿ,-

(ಎ) "ಆರು ತಿಂಗಳವರೆಗೆ" ಎಂಬ ಪದಗಳ ಬದಲಿಗೆ "ಹತ್ತು ವರ್ಷಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ಬಿ) "ಒಂದು ಸಾವಿರ ರೂಪಾಯಿಗಳವರೆಗೆ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

6. ಪ್ರಕರಣ 38ರ ತಿದ್ದುಪಡಿ.- (1) ಮೂಲ ಅಧಿನಿಯಮದ 38ನೇ ಪ್ರಕರಣದಲ್ಲಿ,-

(ಎ) "ಒಂದು ವರ್ಷದವರೆಗೆ" ಎಂಬ ಪದಗಳ ಬದಲಿಗೆ "ಹತ್ತು ವರ್ಷಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ಬಿ) "ಐವತ್ತು ಸಾವಿರ ರೂಪಾಯಿಗಳವರೆಗೆ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

7. ಪ್ರಕರಣ 38ಎರ ಸೇರ್ಪಡೆ.- (1) ಮೂಲ ಅಧಿನಿಯಮದ 38ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"38ಎ. ಬಲವಂತದ ಕ್ರಮದ ಬಳಕೆಯ ನಿಷೇಧ.- (1) ಯಾರೇ ವ್ಯಕ್ತಿಯೂ ತಾನು ನೀಡಿದ ಯಾವುದೇ ಸಾಲದ ಮೇಲೆ ಮಿತೀಮೀರಿದ ಬಡ್ಡಿಯನ್ನು ವಿಧಿಸತಕ್ಕದ್ದಲ್ಲ.

(2) ಲೇವಾದೇವಿದಾರನು ಸಾಲಗಾರರಿಂದ ಹಣ ವಸೂಲಾತಿಗಾಗಿ ಆತನಾಗಲಿ ಅಥವಾ ಆತನ ಏಜೆಂಟರ ಮೂಲಕವಾಗಲಿ ಅಥವಾ ಆತನ ಕುಟುಂಬ ಸದಸ್ಯರಿಂದಾಗಲಿ ಯಾವುದೇ ಇತರ ಬಲವಂತದ ಕ್ರಮವನ್ನು ಬಳಸತಕ್ಕದ್ದಲ್ಲ ಮತ್ತು ಬಲವಂತ ವಸೂಲಾತಿಯ ಯಾವುದೇ ಸ್ವರೂಪಕ್ಕಾಗಿ ಈ ಅಧಿನಿಯಮದ ಉಪಬಂಧಗಳಡಿ ದಂಡನೆಗೆ ಹೊಣೆಯಾಗತಕ್ಕದ್ದು ಹಾಗೂ ಈ ಅಧಿನಿಯಮದ ಮೇರೆಗೆ ಉಪಬಂಧಿಸಲಾದಂತೆ ಅಂಥ ಲೇವಾದೇವಿದಾರನ ನೋಂದಣಿಯನ್ನು ಅಮಾನತ್ತುಪಡಿಸಲು ಅಥವಾ ರದ್ದುಪಡಿಸಲು ನೋಂದಣಿ ಪ್ರಾಧಿಕಾರಿಯು ಅಧಿಕಾರವುಳ್ಳವನಾಗಿರತಕ್ಕದ್ದು.

ವಿವರಣೆ: ಈ ಪ್ರಕರಣದ ಉದ್ದೇಶಗಳಿಗಾಗಿ, ಲೇವಾದೇವಿದಾರನ ಮೂಲಕ ಸಾಲಗಾರರ ವಿರುದ್ಧದ "ಬಲವಂತದ ಕ್ರಮ"ವು ಈ ಮುಂದಿನವುಗಳನ್ನು ಒಳಗೊಳ್ಳುವುದು, ಎಂದರೆ:-

(i) ಸಾಲಗಾರರನ್ನು ಅಥವಾ ಆತನ/ಆಕೆಯ ಕುಟುಂಬ ಸದಸ್ಯರಿಗೆ ಒತ್ತಡವನ್ನು ಹಾಕುವುದು ಅಥವಾ ತಡೆಯೊಡ್ಡುವುದು ಅಥವಾ ಹಿಂಸೆಯನ್ನು ಬಳಸುವುದು ಅಥವಾ ಅವಮಾನಿಸುವುದು ಅಥವಾ ಬೆದರಿಸುವುದು, ಅಥವಾ

(ii) ಸಾಲಗಾರನನ್ನು, ಆತನ/ಆಕೆಯ ಕುಟುಂಬ ಸದಸ್ಯರನ್ನು ಸ್ಥಳದಿಂದ ಸ್ಥಳಕ್ಕೆ ನಿರಂತರವಾಗಿ ಹಿಂಬಾಲಿಸುವುದು ಅಥವಾ ಆತನ/ಆಕೆಯ ಒಡೆತನದ ಅಥವಾ ಬಳಕೆಯಲ್ಲಿನ ಯಾವುದೇ ಸ್ವತ್ತಿಗೆ ಮಧ್ಯಪ್ರವೇಶಿಸುವುದು ಅಥವಾ ಆತನ/ಆಕೆಯಿಂದ ಕಿತ್ತುಕೊಳ್ಳುವುದು ಅಥವಾ ಯಾವುದೇ ಅಂಥ ಸ್ವತ್ತಿನ ಬಳಕೆಗೆ ಅಡ್ಡಿಪಡಿಸುವುದು, ಅಥವಾ

(iii) ಸಾಲಗಾರನು ವಾಸವಾಗಿರುವ ಅಥವಾ ಕೆಲಸ ಮಾಡುತ್ತಿರುವ ಅಥವಾ ವ್ಯವಹಾರ ನಡೆಸುತ್ತಿರುವ ಮನೆ ಅಥವಾ ಇತರ ಸ್ಥಳಕ್ಕೆ ಬಲವಂತದ ಕ್ರಮವನ್ನು ಕೈಗೊಳ್ಳುವ ಉದ್ದೇಶದಿಂದ ಆಗಾಗ ಭೇಟಿ ನೀಡುವುದು ಅಥವಾ ಭೇಟಿಯಾಗುವಂತೆ ಮಾಡುವುದು, ಅಥವಾ

(iv) ಸಾಲಗಾರನಿಗೆ ಹಣ ಪಾವತಿಗಾಗಿ ಬಲವಂತದ ಮತ್ತು ಅನುಚಿತ ಪ್ರಭಾವವನ್ನು ಬಳಸಿ ಮಾತುಕತೆಗೆ/ಒತ್ತಾಯಿಸುವುದಕ್ಕೆ ಖಾಸಗಿ ಅಥವಾ ಹೊರಗುತ್ತಿಗೆ ಅಥವಾ ಬಾಹ್ಯ ಏಜೆನ್ಸಿಗಳ, ಕ್ರಿಮಿನಲ್ ಹಿನ್ನೆಲೆಯುಳ್ಳವರ ಸೇವೆಯನ್ನು ಬಳಸುವುದು, ಅಥವಾ

(v) ಸರ್ಕಾರದ ಯಾವುದೇ ಕಾರ್ಯಕ್ರಮದಡಿಯಲ್ಲಿ ಸಾಲಗಾರನಿಗೆ ಪ್ರಯೋಜನದ ಹಕ್ಕುಗಳುಳ್ಳ ಯಾವುದೇ ದಸ್ತಾವೇಜನ್ನು ಸಾಲಗಾರನಿಂದ ಬಲವಂತವಾಗಿ ಪಡೆಯುವುದು."

8. ಪ್ರಕರಣ 39ರ ತಿದ್ದುಪಡಿ.- ಮೂಲ ಅಧಿನಿಯಮದ 39ನೇ ಪ್ರಕರಣದಲ್ಲಿ,-

(ಎ) ಖಂಡ (ಎ)ರಲ್ಲಿ,-

(i) "ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಸಾದಾ ಕಾರಾವಾಸದಿಂದ" ಎಂಬ ಪದಗಳ ಬದಲಾಗಿ "ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ii) "ಐವತ್ತು ಸಾವಿರ ರೂಪಾಯಿಗಳವರೆಗೆ" ಎಂಬ ಪದಗಳ ಬದಲಿಗೆ "ಮೂರು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ಬಿ) ಖಂಡ (ಬಿ)ರಲ್ಲಿ,-

(i) "ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಸಾದಾ ಕಾರಾವಾಸದಿಂದ" ಎಂಬ ಪದಗಳ ಬದಲಾಗಿ "ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ii) "ಒಂದು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

The above translation of the Karnataka Money Lenders (Amendment) Act, 2025 (Karnataka Act 16 of 2025) shall be authoritative text in Kannada language under section 6 of the Kannada Language Comprehensive Development Act, 2022 (Karnataka Act 13 of 2023).

THAAWARCHAND GEHLOT
GOVERNOR OF KARNATAKA

By Order and in the name of
the Governor of Karnataka,

G. SRIDHAR
Secretary to Government
Department of Parliamentary
Affairs and Legislation